ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು

ಕರ್ನಾಟಕ ವಿಧಾನ ಪರಿಷತ್ತು
ನೂರ ನಲವತ್ತನೆಯ ಅಧಿವೇಶನ
ಗುರುವಾರ, ದಿನಾಂಕ : 19 ನೇ ಮಾರ್ಚ್, 2020

ಕೆ.ಆರ್. ಪುರದಲ್ಲಿನ ಡ್ರಗ್ ಮಾಫಿಯಾದ ಬಗ್ಗೆ

ಶ್ರೀ ಎಂ. ನಾರಾಯಣಸ್ವಾಮಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) -

194 (1465) ಮಾನ್ಯ ಗೃಹ ಸಚಿವರು ಈ ವಿಷಯಗಳನ್ನು ದಯವಿಟ್ಟು ತಿಳಿಸುವರೆ-

(ಅ) ಇತ್ತೀಚೆಗೆ ಬೆಂಗಳೂರು ನಗರದ ಕೆ.ಆರ್. ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಡ್ರಗ್‌ಮಾಫಿಯಾ ತನ್ನ ಎಲ್ಲೆಯನ್ನು ಮೀರಿ ಬೆಳೆಯುತ್ತಿದ್ದು, ಪ್ರತಿಯೊಂದು ಗಲ್ಲಿ ಗಲ್ಲಿಗಳಲ್ಲಿಯೂ, ಸಣ್ಣ ಪುಟ್ಟ ದಿನಸಿ ಅಂಗಡಿಗಳಲ್ಲಿಯೂ ರಾಜಾರೋಷವಾಗಿ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ;

(ಆ) ಈ ಡ್ರಗ್ ಮಾಫಿಯಾದ ಜಾಲದ ಬಗ್ಗೆ ಸ್ಥಳೀಯ ಪೊಲೀಸರಿಗೆ ಗೊತ್ತಿದ್ದರೂ ಕೂಡ ಅವರೇ ಕಾಣದ ಕೈಗಳಂತೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿಬರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ;

(ಇ) ಈ ಡ್ರಗ್ಸ್ ಜಾಲದಲ್ಲಿ ಯುವಕರಲ್ಲದೆ ಮುಗ್ದ ಮನಸ್ಸಿನ ಶಾಲಾ ಮಕ್ಕಳು ಕೂಡ ಬಿದ್ದು ಗಂಭೀರ ಪರಿಣಾಮವನ್ನು ಅನುಭವಿಸುತ್ತಿರುವುದರ ಬಗ್ಗೆ ಸರ್ಕಾರ ಕೈಗೊಂಡ ಕ್ರಮಗಳೇನು ? (ಸೂಕ್ತ ವಿವರ ನೀಡುವುದು)